

**ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು**  
**ಕೃಷಿ ಹವಾಮಾನ ವಿಭಾಗ, ಜಿ.ಕೆ.ವಿ.ಕೆ, ಬೆಂಗಳೂರು-65**  
**ನಾಯನಹಳ್ಳಿಯ ಕೃಷಿ ಹವಾಮಾನ ಮುನ್ಸೂಚನೆ**

ದಿನಾಂಕ: 24.08.20

**ಈ ವಾರದ ಮುನ್ಸೂಚನೆ (24.8.20 ರಿಂದ 28.8.20 ವರೆಗೆ)**

ನಿಯತಾಂಕಗಳು	24-08-20	25-08-20	26-08-20	27-08-20	28-08-20
ಮಳೆ (ಮಿ.ಮೀ.)	21.3	6.4	3	0.1	0
ಗರಿಷ್ಟ ಉಪ್ಪಾಂಶ (ಡಿ.ಸೇ.)	28.3	27.8	27.7	28.4	28.9
ಕನಿಷ್ಟ ಉಪ್ಪಾಂಶ (ಡಿ.ಸೇ.)	20.3	20.2	21	20.4	20.1
ಮೋಡ (ಪ್ರಮಾಣ)	8	8	8	8	8
ಅರ್ದಾತೆ 7.20 ಬೆ (ಶೇ)	90	93	90	90	87
ಅರ್ದಾತೆ 2.20 ಮೆ (ಶೇ)	56	60	55	48	40
ಗಾಳಿಯ ವೇಗ (ಕಿ.ಮೀ/ಗಂಟೆಗೆ)	14.0	10	9	12	13
ಗಾಳಿಯ ದಿಕ್ಕು (ಡಿಗ್ರಿ)	283	293	297	294	293

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ನಾಯನಹಳ್ಳಿ ಹಾಗೂ ಸುತ್ತಮುತ್ತ ಮುಂದಿನ ಐದು ದಿನಗಳು ಮೋಡ ಕವಿದ ವಾತಾವರಣೆಯನ್ನು, ಹಗುರ ಮಳೆಯಾಗುವ ಸಂಭವವಿದೆ, ದಿನದ ಗರಿಷ್ಟ ಉಪ್ಪಾಂಶವು  $27-28^{\circ}\text{C}$  ಮತ್ತು ಕನಿಷ್ಟ  $20-21^{\circ}\text{C}$  ಇರಲಿದೆ. ಬೆಳಗಿನ ಅರ್ದಾತೆ ಪ್ರಮಾಣ ಶೇ 87-93% ಇದ್ದು, ಮಧ್ಯಾಹ್ನ 40-60% ಇರುವುದು ಮತ್ತು ಗಾಳಿಯ ಗಂಟೆಗೆ ಸರಾಸರಿ 10-12 ಕಿ.ಮೀ. ವೇಗದಲ್ಲಿ ಬೇಸುವ ಸಂಭವವಿದೆ.

ಮಗೆ ಮಳೆಯ ಕಾಲವು ಆಗಸ್ಟ್ 17 ರಿಂದ ಆಗಸ್ಟ್ 30 ರವರೆಗೆ ಇರುತ್ತದೆ. ಈ ನಕ್ಷತ್ರದ ಪೂರ್ವ ಒಣ ವಲಯದ ಸರಾಸರಿ ಮಳೆಯು 62.8 ಮಿ.ಮೀ. ವರೆಗೆ ಮಳೆಯಾಗುತ್ತದೆ.

### **ಕೃಷಿ ಕಾರ್ಯ-ಕ್ರಮಗಳ ಬಗ್ಗೆ ಅನುಸರಿಸಬೇಕಾದ ವಿವರ**

- ಮೋಡಕವಿದ ಮತ್ತು ತುಂತರು ಮಳೆಯ ಮುನ್ಸೂಚನೆ ಇರುವುದರಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಸಸ್ಯ ಸಂರಕ್ಷಣೆ ಸಿಂಪಡಣೆಗಳನ್ನು ಕೆಲ ದಿನಗಳವರೆಗೆ ಮುಂದೂಡಿ.
- ಕಳೆದ ಒಂದು ತಿಂಗಳಿನಿಂದ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಕೃಷಿ ಹೊಂಡದಲ್ಲಿ ಶೇಕರಣೆಯಾಗಿರುವ ನೀರನ್ನು ಉಪಯೋಗಿಸಿ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿಯನ್ನು ಹೊಡುವುದು ಸೂಕ್ತ.
- ಗಾಳಿಯ ವೇಗವು ಹೆಚ್ಚಾಗಿರುವುದರಿಂದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಜೀವದ ಸಿಂಪಡಣೆಯನ್ನು ಮುಂದೂಡಿ.
- ಎಲ್ಲೆಲ್ಲಿ ದೀರ್ಘಾವದಿ ಬೆಳೆಗಳು (ತೋಗರಿ ಮತ್ತು ಹರಳು) ಬಿತ್ತನೆ ಮಾಡಿದಲ್ಲಿ ಕಳೆ ನಿರ್ವಹಣೆ, ಮಣ್ಣ ಮತ್ತು ನೀರಿನ ಸಂರಕ್ಷಣೆಗೆ ಅಂತರ ಬೇಸಾಯವನ್ನು ಹೇಗೆಂಬುದು.
- ದ್ವಿದಳ ಧಾನ್ಯ ಬೆಳೆಗಳನ್ನು ಬಿತ್ತುವ ಮುನ್ನ ಜ್ಯೇವಿಕೆ ಗೊಬ್ಬರಗಳಾದ ರ್ಯಾಜೋಬಿಯಮ್ ನಿಂದ ಬೀಜೋಪಚಾರ ಮಾಡಬೇಕು.

**ಆಗಸ್ಟ್ ತಿಂಗಳಲ್ಲಿ ಬಿತ್ತನೆ ಮಾಡಬೇಕಾದ ಬೆಳೆಗಳು: ತೇವಾಂಶದ ಅಧಾರದ ಮೇಲೆ ಬಿತ್ತನೆ ಮಾಡಬೇಕು**

ಎಕಬೆಳೆ ಪದ್ಧತಿಯಲ್ಲಿ ಈ ಕೆಳಗಿನ ಬೆಳೆ ಮತ್ತು ತಳಗಳನ್ನು ಬಿತ್ತನೆ ಮಾಡಲು ಸೂಚಿಸಲಾಗಿದೆ

ತೊಗರಿ : ಟಿ.ಟಿ.ಬಿ-7, ಬಿ.ಆರ್.ಜಿ-1,2,4 ಮತ್ತು 5

ಎರಡುಬೆಳೆ ಪದ್ಧತಿಯಲ್ಲಿ ಈ ಕೆಳಗಿನ ಮಧ್ಯಮು ಅವಧಿ ಮತ್ತು ಕಡಿಮೆ ಅವಧಿ ತಳಗಳನ್ನು ಬಿತ್ತನೆ ಮಾಡಲು ಸೂಚಿಸಲಾಗಿದೆ ರಾಗಿ: ಜಿ.ಪಿ.ಯು-28, ಹೆಚ್.ಆರ್-911, ಜಿ.ಪಿ.ಯು-66, ಎಮ್.ಎಲ್-365, ಇಂಡಾಫ್-5, ಜಿ.ಪಿ.ಯು-45, ಕೆ.ಎಮ್.ಆರ್-204, ಜಿ.ಪಿ.ಯು-26, ಇಂಡಾಫ್-9 ಮತ್ತು ಕೆ.ಎ.ಆರ್-301.

ನೆಲಗಡಲೆ: ಟಿ.ಎಮ್.ವಿ-2, ಜೆ.ಎಲ್-24, ಕೆ.ಸಿ.ಬಿ-2 ಮತ್ತು 6

ಶಕ್ತಿಮಾನ್ ಜೋಳದ ತಳಗಳಾದ ಡೆಕ್ಕನ್-103, ವಿಜಯ ಕಾಂಪ್ಲೇಸಿಟ್‌ ಮತ್ತು ಗಂಗಾ-11

ಅಲಸಂದೆ : ಟಿ.ವಿ.ಎಕ್ಸ್-944, ಕೆ.ಬಿ.ಸಿ-1, ಕೆ.ಬಿ.ಸಿ-2, ಐ.ಟಿ-98456-1 ಮತ್ತು ಕೆ.ಎಂ-5

ಹೆಸರು :ಪಿ.ಎಸ್-16, ಪಿ.ಡಿ.ಎಮ್-84, 178 , ಉದ್ದು: ಕರಗಾವ್-3, ಬಿ-9, ರಶ್ಮಿ

ನವಣೆ: ಆರ್.ಎಸ್-118, ಕೆ-221-1,ಪಿ.ಎಸ್-4, ಎಸ್.ಎ.ಎ-326

ಸಾಮೆ: ಸಿ.ಒ-2, ಪಿ.ಆರ್.ಸಿ-3,ಒ.ಎಲ್.ಎಂ-203

ಹಾರಕ: ಪಿ.ಎಸ್.ಸಿ-1, ಜೆ.ಎನ್.ಕೆ-364, ಆರ್.ಬಿ.ಕೆ-155, ಜಿ.ಪಿ.ಯು.ಕೆ-3

**ಜಾನುವಾರು:** ಜಾನುವಾರು, ರೇಷ್ಟೆ ಹಾಗೂ ಕೋಳಿ ಸಾಕಣೆ ಕೊರತಿಯ ಉಪ್ಪಾಂಶದ ಸ್ಥಿರತೆಯನ್ನು ಕಾಪಾಡಿಕೊಳ್ಳಲ್ಪಡು.

**ಸಸ್ಯ ಸಂರಕ್ಷಣೆ:** ಗಾಳಿಯ ವೇಗವು ಹೆಚ್ಚಾಗಿರುವುದರಿಂದ ಶೃಷ್ಟಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಬೀಷದ ಸಿಂಪಡಣೆಯನ್ನು ಮುಂದೂಡಿ.

**ನೋಡಲ್ ಅಧಿಕಾರಿ:**

ಕೃಷ್ಣ ಹವಾಮಾನ ವಿಭಾಗ  
ಕೃಷ್ಣ ವಿಶ್ವವಿದ್ಯಾನಿಲಯ, ಬೆಂಗಳೂರು